ಕನ್ನಡಪ್ರಭ
ಬುಧವಾರ 6.05.2026

ಹೆಚ್ಚಿನ ಸುದ್ದಿ ಪುಟ 9ರಲ್ಲಿ

ಗರಿಷ್ಠ 34°c | ಕನಿಷ್ಠ 23°c

ಸುದ್ದಿ ಸಿಂಚನ

ಧಾರ್ಮಿಕ ಆಚರಣೆಗಳು ನಂಬಿಕೆಯ ಪ್ರತೀಕ

ಸೂಲಿಬೆಲೆ: ದೇವರೊಬ್ಬ ನಾಮ ಹಲವು ಎಂಬಂತೆ ಆಯಾ ಧರ್ಮಗಳಲ್ಲಿ ಅವರದೇ ನಂಬಿಕೆ ಅಡಗಿರುತ್ತದೆ. ಅದನ್ನು ನಾವು ಧಾರ್ಮಿಕವಾಗಿ ಆಚರಣೆ ಮಾಡಿಕೊಳ್ಳುತ್ತಾ ಬರುತ್ತಿದ್ದೇವೆ. ಆಚರಣೆಗಳಿಂದ ಸಾಮಾಜಿಕ ಸಾಮರಸ್ಯ ಹಾಗೂ ಜನತೆ ಸಮೃದ್ಧಿಯಾಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಛೋಟಿ ಬೀಬಿಮಾ ಗಂದಪುಷ್ಪ ಹಾಗೂ ಖವ್ವಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ದೇಶದ ಸುಭೀಕ್ಷೆಗಾಗಿ ಎಲ್ಲಾ ಧರ್ಮದವರು ಪ್ರಾರ್ಥನೆ ಮಾಡುವುದು ಅಗತ್ಯವಿದೆ, ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಒಗ್ಗಟ್ಟು ಹಾಗೂ ಸಾಮರಸ್ಯ ಸಹ ಬಾಳ್ವೆ ನಡೆಸಲು ಪ್ರೇರಣೆಯಾಗಬೇಕು ಎಂದರು. ಯುವ ಮುಖಂಡ ನಾರಾಯಣಗೌಡ ಮಾತನಾಡಿ, ಹೊಸಕೋಟೆಯಲ್ಲಿ ನಾವು ಹಿಂದು ಮುಸ್ಲಿಮರು ಸಹೋದರರಂತೆ ಇದ್ದೇವೆ. ಇದನ್ನು ಹಾಳು ಮಾಡವ ಕೆಲಸಕ್ಕೆ ಅವಕಾಶ ಕೊಡಬೇಡಿ ಎಂದರು. ಯುವ ಮುಖಂಡ ನಾರಾಯಣಗೌಡ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ನಿಸಾರ್‌ಅಹಮದ್, ಗ್ರಾಪಂ ಮಾಜಿ ಅಧ್ಯಕ್ಷರಾದ ಅಕ್ಬರ್‌ಆಲಿಖಾನ್, ಛೋಟಿ ಬೀಬಿಮಾ ದರ್ಗಾ ಕಮಿಟಿಯ ಅಧ್ಯಕ್ಷ ಉಸ್ಮಾನ್ ಖಾನ್, ಸದಸ್ಯ ಛೋಟುಖಾನ್, ಖಜಾಂಚಿ ಬಾಬಾ ಜಾನ್, ಅಲ್ತಾಫ್, ಫೈಜುಲ್ಲಖಾನ್, ಸನಾವುಲ್ಲಾ, ನೌಷದ್, ಆನಂದಪ್ಪ, ಇತರರು ಇದ್ದರು.

ಸಮಸ್ಯೆಗಳನ್ನು ಮೊದಲು ವ್ಯವಸ್ಥೆಯ ಗಮನಕ್ಕೆ ತನ್ನಿ

ಮಾಗಡಿ: ಕಳೆದ ವಾರ ತಾಲೂಕು ಕಚೇರಿ ಮುಂದೆ ಕೆಆರ್‌ಎಸ್ ಪಕ್ಷದ ಸದಸ್ಯರು ತಾಲೂಕು ಆಡಳಿತದ ವಿರುದ್ಧ ನಡೆಸಿದ ಪ್ರತಿಭಟನೆ ಸಂಬಂಧ ಶಾಸಕ ಎಚ್.ಸಿ.ಬಾಲಕೃಷ್ಣ ಚರ್ಚಿಸಿದರು. ಪಟ್ಟಣದಲ್ಲಿ ತಾಲೂಕು ಆಡಳಿತದ ವಿರುದ್ಧದ ಆರೋಪಕ್ಕೆ ಸ್ಪಷ್ಟೀಕರಣ ಕೋರಿ ಕರೆದಿದ್ದ ಸಭೆಯಲ್ಲಿ ಶಾಸಕ ಬಾಲಕೃಷ್ಣ ಮಾತನಾಡಿ, ಕಳೆದ ವಾರ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಆರೋಪಿಸಿರುವ ಬಗ್ಗೆ ಕೆಲ ದಾಖಲೆಗಳನ್ನು ಚರ್ಚೆಯಲ್ಲಿ ಬಹಿರಂಗ ಪಡಿಸಿದ್ದು, ಈ ಬಗ್ಗೆ ತಹಸೀಲ್ದಾರ್‌ಮತ್ತು ರಾಮನಗರ ಉಪ ವಿಭಾಗಾಧಿಕಾರಿಗಳು ಕ್ರಮ ವಹಿಸಲಿದ್ದಾರೆ. ತಾಲೂಕು ಕಚೇರಿ ಮುಂದೆ ಸುಖಾಸುಮ್ಮನೆ ಆರೋಪ ಮತ್ತು ಪ್ರತಿಭಟನೆ ನಡೆಸುತ್ತಾರೆ. ಪ್ರತಿಭಟನೆ ಪ್ರತಿಯೊಬ್ಬ ನಾಗರಿಕನ ಹಕ್ಕು. ಅದು ಯಾವ ಸಮಸ್ಯೆ ಎಂದು ತಿಳಿಸಿದರೆ ನಾವು ಕ್ರಮ ವಹಿಸುತ್ತೇವೆ ಎಂದರು. ಕೆಆರ್‌ಎಸ್ ಪಕ್ಷದ ರಾಜ್ಯ ಮುಖಂಡ ರಘು ಜಾಣಗೆರೆ ಮಾತನಾಡಿ, ಸಭೆಯಲ್ಲಿ ತಾಲೂಕಿನ ಹಲವು ವೈಯಕ್ತಿಕ ಮತ್ತು ಸಾರ್ವಜನಿಕ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಶಾಸಕರ ಗಮನಕ್ಕೆ ತಂದಿದ್ದೇವೆ. ಇನ್ನು ಮುಂದಾದರು ಅಧಿಕಾರಿ ತಮ್ಮ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿಸಲಿ ಎಂದು ತಿಳಿಸಿದರು. ಸಭೆಯಲ್ಲಿ ರಾಮನಗರ ಜಿಲ್ಲಾ ಉಪವಿಭಾಗಾಧಿಕಾರಿ ಪಿ.ಕೆ.ಬಿನೋಯ್, ತಹಸೀಲ್ದಾರ್‌ಶರತ್ ಕುಮಾರ್, ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯದರ್ಶಿ ರಘುನಂದನ್, ಜಿಲ್ಲಾಧ್ಯಕ್ಷ ಗಂಗಾಧರ್, ಜಿಲ್ಲ ಪ್ರ.ಕಾ. ಚಂದ್ರಶೇಖರ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುರೇಶ್, ತಾಲೂಕು ಅಧ್ಯಕ್ಷ ಚಂದ್ರಶೇಖರ್‌ಮಹಿಳಾ ಕಾರ್ಯಕರ್ತರು ಹಾಜರಿದ್ದರು.

8ರಂದು ಜೈನ್ ಕಾಲೇಜಿನಲ್ಲಿ ಕಾನ್ಫರೆನ್ಸ್

ಹಾರೋಹಳ್ಳಿ: ತಾಲೂಕಿನ ರಸ್ತೆ ಜಕ್ಕಸಂದ್ರ ಬಳಿಯಿರುವ ಜೈನ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವತಿಯಿಂದ ಮೇ 8ರಂದು ಕಾಲೇಜು ಆವರಣದಲ್ಲಿ ಒಂದು ದಿನದ ನ್ಯಾಷನಲ್ ಕಾನ್ಫರೆನ್ಸ್ ಆಯೋಜಿಸಲಾಗಿದೆ ಎಂದು ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎ.ಕೆ. ದಾಸರಥಿ ತಿಳಿಸಿದ್ದಾರೆ. ಇಂದಿನ ಆಧುನಿಕ ಯುಗದ ವೇಗಕ್ಕೆ ಹೊಂದಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ರೂಪಿಸಲು 'ಫ್ಯೂಚರ್‌ಆಫ್ ಸಿವಿಲ್ ಎಂಜಿನಿಯರಿಂಗ್: ಫ್ರಮ್ ಡಿಸೈನ್ ಟು ಡಿಜಿಟಲ್ ಎಕ್ಸ್‌ಕ್ಯೂಷನ್ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ದೇಶದ ಮೂಲೆಮೂಲೆಯಿಂದ ಕೈಗಾರಿಕಾ ತಜ್ಞರು ಭಾಗವಹಿಸುವ ನಿರೀಕ್ಷೆಯಿದೆ.



ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಖವ್ವಾಲಿ ಕಾರ್ಯಕ್ರಮದಲ್ಲಿ ಗಾಯಕರಿಗೆ ಶಾಸಕ ಶರತ್ ಬಚ್ಚೇಗೌಡ ಸನ್ಮಾನಿಸಿದರು. ಯುವ ಮುಖಂಡ ನಾರಾಯಣಗೌಡ, ಇತರರು ಇದ್ದರು.



ಮಾಗಡಿ ತಾಲೂಕು ಕಚೇರಿಯಲ್ಲಿ ಶಾಸಕ ಬಾಲಕೃಷ್ಣ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆ ಸಂಬಂಧ ಚರ್ಚಿಸಿದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ನೆಲಮಂಗಲ: ರಾಜ್ಯ ವೀರಶೈವ ಲಿಂಗಾಯತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪವಾಡ ಶ್ರೀ ಬಸವಣ್ಣ ದೇವರಮಠ ವತಿಯಿಂದ ತಾಲೂಕು ಮತ್ತು ಸೋಲೂರು ಹೋಬಳಿ ಹಾಗೂ ದಾಸನಪುರ ಹೋಬಳಿಯ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 85ಕ್ಕೂ ಮೇಲ್ಪಟ್ಟು ಅಂಕ ಪಡೆದ ಲಿಂಗಾಯತ ವೀರಶೈವ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಮೇ 31ರಂದು ಪವಾಡ ಶ್ರೀ ಬಸವಣ್ಣ ದೇವರಮಠದ ಆವರಣದಲ್ಲಿ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಮೇ 20ರ ಬುಧವಾರದ ಒಳಗೆ ಅಂಕಪಟ್ಟಿ, ಆಧಾರ್‌ಕಾರ್ಡ್, ಇನ್ಕಮ್ ಅಂಡ್ ಕ್ಯಾಸ್ಟ್ ಧೃಡೀಕೃತ ಪ್ರತಿಯನ್ನು ತಮ್ಮ ಶಾಲಾ ಮುಖ್ಯೋಪಾಧ್ಯಾಯರ ಸಹಿಯೊಂದಿಗೆ ಸ್ವಯಂ ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸುವುದು. ಅರ್ಜಿ ಸಲ್ಲಿಸುವ ಸ್ಥಳ: ಬಸವಣ್ಣ ದೇವರಮಠ ನೆಲಮಂಗಲ, ಸಂಪರ್ಕಿಸುವ ಹೆಸರು ಮತ್ತು ಮೊಬೈಲ್ ನಂಬರ್‌ಕೃಷ್ಣಮೂರ್ತಿ, ಕಾರ್ಯದರ್ಶಿಗಳು 9980623703 ಷಣ್ಮುಖಪ್ಪ,ಕೆ.ಎಂ, ಉಪಾಧ್ಯಕ್ಷರು 9980496763, 8147395591 ಸಂಪರ್ಕಿಸುವಂತೆ ಕಾರ್ಯದರ್ಶಿ ಷಣ್ಮುಖಪ್ಪ,ಕೆ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭೂ ವ್ಯವಹಾರಕ್ಕೆ ಬ್ರೇಕ್, ಸಾರ್ವಜನಿಕರಿಗೆ ಸಂಕಷ್ಟ

ಪರವಾನಗಿ ಭೂಮಾಪಕರ ಮುಷ್ಕರ | 15 ಸಾವಿರಕ್ಕೂ ಹೆಚ್ಚು ಅರ್ಜಿಗಳಿಗೆ ಗ್ರಹಣ | ಸರ್ವೆ ಕಾರ್ಯಕ್ಕೆ ಹಿನ್ನಡೆ, ರೈತರ ಆರ್ಥಿಕ ಮೂಲಕ್ಕೂ ಪೆಟ್ಟು

• **ಎಂ. ಅಫ್ರೋಜ್ ಖಾನ್**
ಕನ್ನಡಪ್ರಭ ವಾರ್ತೆ ರಾಮನಗರ

ಪರವಾನಗಿ ಹೊಂದಿದ ಭೂಮಾಪಕರು ಎರಡೂವರೆ ತಿಂಗಳಿಂದ ಮುಷ್ಕರದ ಹಾದಿ ಹಿಡಿದಿರುವುದರಿಂದ ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಬಹುತೇಕ ಕೆಲಸಗಳು ಸ್ಥಗಿತಗೊಂಡಿರುವುದರಿಂದ 15ಸಾವಿರಕ್ಕೂಹೆಚ್ಚುಅರ್ಜಿಗಳುವಿಲೇವಾರಿಯಾಗದೆ ಬಾಕಿ ಉಳಿದಿವೆ. ಇದರಿಂದಾಗಿ ಸಾರ್ವಜನಿಕರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಏಪ್ರಿಲ್ 30ರವರೆಗೆ ಜಿಲ್ಲೆಯಲ್ಲಿ ಜಮೀನು ಸರ್ವೆ, ಹದ್ದುಬಸ್ತು, ನಕ್ಷೆ, ಪೋಡಿ ಸೇರಿದಂತೆ ಸುಮಾರು 15 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಜಮೀನು, ನಿವೇಶನ ಖರೀದಿ, ಹಕ್ಕು ಬದಲಾವಣೆಗೂ ತೊಡಕುಂಟಾಗಿದೆ. ಈ ಎಲ್ಲ ಭೂಮಾಪನ ಕಾರ್ಯಗಳು ಸಂಪೂರ್ಣವಾಗಿ ನಿಂತಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ.

ಅತಿ ಹೆಚ್ಚು ಕನಕಪುರ ತಾಲೂಕಿನಲ್ಲಿ 3659 ಹಾಗೂ ಅತಿ ಕಡಿಮೆ ಹಾರೋಹಳ್ಳಿ ತಾಲೂಕಿನಲ್ಲಿ 2,041 ಅರ್ಜಿಗಳು ಬಾಕಿ ಇವೆ. ಉಳಿದಂತೆ ರಾಮನಗರ ತಾಲೂಕಿನಲ್ಲಿ 3178, ಚನ್ನಪಟ್ಟಣ ತಾಲೂಕಿನಲ್ಲಿ2973 ಹಾಗೂ ಮಾಗಡಿ ತಾಲೂಕಿನಲ್ಲಿ 3504 ಅರ್ಜಿಗಳು ವಿಲೇವಾರಿಗೊಂಡಿಲ್ಲ.

ಜಿಲ್ಲೆಯಲ್ಲಿ173 ಪರವಾನಗಿ ಮತ್ತು 35 ಸರ್ಕಾರಿ ಭೂ ಮಾಪಕರು ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಸೇವಾ ಭದ್ರತೆಗಾಗಿ ಖಾಸಗಿ ಭೂ ಮಾಪಕರು ಮುಷ್ಕರಕ್ಕೆ ಇಳಿದಿರುವುದರಿಂದ ಕೆಲಸದ ಒತ್ತಡ ಸರ್ಕಾರಿ ಭೂ ಮಾಪಕರ ಮೇಲೆ ಬಿದ್ದಿದೆ. ಲಭ್ಯವಿರುವ 34 ಸರ್ಕಾರಿ ಭೂ ಮಾಪಕರಲ್ಲಿ ಆಕಾರ್‌ಬಂದ್, ಸರ್ವೆ ಹಾಗೂ ಸ್ವಾಮಿತ್ವಾ ಯೋಜನೆಗಳಿಗೆ ನಿಯೋಜಿಸಲಾಗಿದೆ.



ಸಾದಂರ್ಭಿಕ ಚಿತ್ರ.

ಈ ಮೊದಲು ನಾಡ ಕಚೇರಿಗೆ ಅರ್ಜಿ ಸಲ್ಲಿಕೆಯಾದರೆ 23 ದಿನದೊಳಗೆ ಸ್ಕೆಚ್ ರೆಡಿ ಮಾಡಿ ಭೂ ಮಾಪಕರು ಕೊಡುತ್ತಿದ್ದರು. ತಿಂಗಳಿಗೆ 4500 ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದರು. ಆದರೀಗ ಪರವಾನಗಿ ಭೂ ಮಾಪಕರ ಮುಷ್ಕರದಿಂದಾಗಿ ತಮ್ಮ ಕೆಲಸತಃ ಕಾರ್ಯಗಳಾಗದೆ ಅರ್ಜಿದಾರರು ಪರಿತಪಿಸುವಂತಾಗಿದೆ.

> ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿರುವ 173 ಸರ್ಕಾರಿ ಪರವಾನಗಿ ಭೂ ಮಾಪಕರ ಮುಷ್ಕರದಿಂದಾಗಿ ಇಲಾಖೆಯ ಕೆಲಸಗಳು ಮಂದಗತಿಯಲ್ಲಿ ಸಾಗುತ್ತಿವೆ. ಇಲಾಖೆಯ 34 ಸರ್ಕಾರಿ ಭೂ ಮಾಪಕರೇ ಕಾರ್ಯ ನಿರ್ವಹಿಸುತ್ತಿದ್ದು, ಆದ್ಯತೆ ಮೇರೆಗೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ.
>
> • **ಬಿ.ಆರ್. ಹನುಮೇಗೌಡ,** ಉಪ ನಿರ್ದೇಶಕ, ಭೂ ದಾಖಲೆಗಳ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ.

> ಮಗಳ ಮದುವೆಗಾಗಿ ಜಮೀನಿನ ಒಂದು ಭಾಗವನ್ನು ಮಾರಾಟ ಮಾಡಲು ನಿರ್ಧರಿಸಿ ಮುಂಗಡ ಹಣ ಪಡೆದಿದ್ದೆ. ಆದರೆ, ಹದ್ದುಬಸ್ತು ಮತ್ತು ಪೋಡಿ ಪ್ರಕ್ರಿಯೆ ನಡೆಯದ ಕಾರಣ ಕ್ರಯಪತ್ರ ಮಾಡಿಕೊಡಲು ಸಾಧ್ಯವಾಗುತ್ತಿಲ್ಲ. ಖರೀದಿದಾರರು ಹಣ ವಾಪಸ್ ಕೇಳುತ್ತಿದ್ದಾರೆ. ಭೂ ಮಾಪಕರ ಮುಷ್ಕರಿಂದಾಗಿ ತೊಂದರೆ ಅನುಭವಿಸುವಂತಾಗಿದೆ.
>
> • **ಶಿವಕುಮಾರ್,** ಮಾಗಡಿ.

ರೈತರ ಆರ್ಥಿಕ ಮೂಲಕ್ಕೆ ಪೆಟ್ಟು: ಸರ್ಕಾರದ ನಿಯಮದಂತೆ ಒಬ್ಬ ಭೂಮಾಪಕರು ತಿಂಗಳಿಗೆ 23 ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲು ಸಾಧ್ಯವಿದೆ. ಈಗಿನ ಪರಿಸ್ಥಿತಿಯಲ್ಲಿ ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ವರ್ಷಗಳೇ ಬೇಕಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ. ಈ ಸಮಸ್ಯೆ ಕೇವಲ ಕಚೇರಿ ಕೆಲಸಕ್ಕೆ ಸೀಮಿತವಾಗಿಲ್ಲ. ನೇರವಾಗಿ ರೈತರ ಆರ್ಥಿಕ ಮೂಲಕ್ಕೆ ಪೆಟ್ಟು ನೀಡಿದೆ.

ಈಗ ಬಿಸಿಲಿನ ತಾಪಕ್ಕೆ ತೆಂಗಿನ ತೋಟ ಸೇರಿ ಇತರೆ ಬೆಳೆಗಳು ಒಣಗುತ್ತಿವೆ. ಅಂತರ್ಜಲ ಕುಸಿತದಿಂದಾಗಿ ಹೊಸ ಬೋರ್‌ವೆಲ್ ಕೊರೆಸಬೇಕಾದ ಅನಿವಾರ್ಯತೆ ರೈತರಿಗಿದೆ. ಆದರೆ, ಬೋರ್‌ವೆಲ್ ಕೊರೆಸಲು ಹಣದ ಅಗತ್ಯವಿದ್ದು, ಬ್ಯಾಂಕ್ ಸಾಲ ಪಡೆಯಬೇಕಾದರೆ ಜಮೀನಿನ ಸ್ಕೆಚ್ ಮತ್ತು ಪೋಡಿ ದಾಖಲೆ ಅಗತ್ಯ. ದಾಖಲೆಗಳಿಲ್ಲದೆ ಬ್ಯಾಂಕ್ ಸಾಲ ದೊರೆಯದೆ, ಅತ್ತ ತೋಟಕ್ಕೆ ನೀರುಣಿಸಲೂ ಸಾಧ್ಯವಾಗದೆ ರೈತರು ದಿಕ್ಕೆಟ್ಟಿದ್ದಾರೆ.

ಯಾವ್ಯಾವ ಸೇವೆಗಳು ಸ್ಥಗಿತ

ಪರವಾನಗಿ ಭೂ ಮಾಪಕರ ಮುಷ್ಕರದಿಂದಾಗಿ ಭೂ ಮಾಪನ ಇಲಾಖೆಯ 11ಇ ನಕ್ಷೆ (ದಾನ, ವಿಭಾಗ, ಕ್ರಯ), ತತ್ಕಾಲ್ ಪೋಡಿ, ಭೂ ಪರಿವರ್ತನೆ ನಕ್ಷೆ, ಹದ್ದುಬಸ್ತು, ಕೋರ್ಟ್ ಆದೇಶ ಪೋಡಿ ಮತ್ತು 11ಇ, ಪೋಡಿ ಮುಕ್ತ ಕಡತಗಳು, ಇ ಸ್ವತ್ತು, ತಕರಾರುಗಳು, ಪೂರ್ವ ಅನುದಾನ ನಕ್ಷೆ, ಸ್ವಾಮಿತ್ವ ಯೋಜನೆ, ಸರ್ಕಾರಿ ಜಾಗಗಳ ಅಳತೆ (ಕೆರೆ, ಕಟ್ಟೆ, ದೇವಸ್ಥಾನ, ಸ್ಮಶಾನ), ಕೆಪಿಟಿಸಿಎಲ್ ಮತ್ತು ಇತರ ಸಂಸ್ಥೆಗಳ ಕೆಲಸಗಳು, ಭದ್ರಾ ಮೇಲ್ದಂಡೆ ಯೋಜನೆ, ರಸ್ತೆ ನಾಲಾ ನಕ್ಷೆ ತಯಾರಿಕೆ, ಅರಣ್ಯ ಅಳತೆ, ದರಖಾಸ್ತು ಪೋಡಿ (610), ಡಿಜಿಟಲೀಕರಣ (ಸ್ಕ್ಯಾನಿಂಗ್ ಮತ್ತು ಅಪ್ಲೋಡಿಂಗ್), ದಾಖಲೆ ಪುನರ್‌ನಿರ್ಮಾಣ, ದುರಸ್ತಿ ಮತ್ತು ಅಟ್ಲಾಸ್ ನಕ್ಷೆಗಳು, ಮನೆ ಮನೆಗೆ ಹಕ್ಕು ವಿತರಣೆ ಸೇರಿದಂತೆ 18 ಬಗೆಯ ಸೇವೆಗಳು ಸ್ಥಗಿತಗೊಂಡಿವೆ.

ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ: ಪ್ರೊ.ಬಿ. ರಮೇಶ್

ಆಕಾಶ್ ಸಮೂಹ ಸಂಸ್ಥೆಯ ಪದವಿ, ಉನ್ನತ ಶಿಕ್ಷಣದ 2ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

• **ಕನ್ನಡಪ್ರಭ ವಾರ್ತೆ** ದೇವನಹಳ್ಳಿ

ಶಿಕ್ಷಣ ಎಂಬುದು ವ್ಯಾಪಾರವಾಗದೆ ಅದು ಜ್ಞಾನ ಪಸರಿಸುವ ಕೇಂದ್ರವಾಗಬೇಕು. ಜ್ಞಾನ ಹಾಗೂ ಸಂಸ್ಕಾರದ ನೆಲೆಗಟ್ಟಿನಲ್ಲಿ ಶಿಕ್ಷಣ ರೂಪಿಸಿಕೊಂಡು ನಾವು ಬದುಕನ್ನು ಕಟ್ಟಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಬಿ. ರಮೇಶ್ ಹೇಳಿದರು.

ಪಟ್ಟಣದ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಪದವಿ ಮತ್ತು ಉನ್ನತ ಶಿಕ್ಷಣದ 2ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.

ಪ್ರತಿಯೊಂದು ವಿದ್ಯಾರ್ಥಿಯು ದೈಹಿಕ ಮತ್ತು ಮಾನಸಿಕವಾಗಿ ತಮ್ಮನ್ನು ತಾವು ಧನಾತ್ಮಕವಾಗಿ ತೊಡಗಿಸುವಕೊಳ್ಳುವ ಹಾಗೂ ಒಬ್ಬರಿಗೊಬ್ಬರೂ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕು ಹಾಗೂ ಇಂದಿನ ಶಿಕ್ಷಣದ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ತರಲು ಉತ್ತಮ ಯೋಜನೆ ರೂಪಿಸಬೇಕು ಹಾಗೂ ಅದಕ್ಕೆ ಪೂರಕವಾಗಿವಿದ್ಯಾರ್ಥಿಗಳಸನ್ನಡತೆಯು ವೃದ್ಧಿಯಾಗಬೇಕು ಎಂದರು.



ಆಕಾಶ್ ಸಮೂಹ ಸಂಸ್ಥೆಯ ಪದವಿ ಮತ್ತು ಉನ್ನತಶಿಕ್ಷಣದ 2ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು.

ಆಕಾಶ್ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ. ಮುನಿರಾಜು ಮಾತನಾಡಿ, ಮಕ್ಕಳಿಗೆ ಪ್ರಥಮ ಹಂತದಲ್ಲಿಯೇ ಪರಿಣಾಮಕಾರಿ ವಿಷಯಗಳ ಬಗ್ಗೆ ಮಾಹಿತಿ ನೀಡಿದರೆ, ಜ್ಞಾನಕ್ಕೆ ಉತ್ತಮ ತಳಪಾಯ ನೀಡಲು ಶಿಕ್ಷಣ ಎನ್ನುವುದು ಕೇವಲ ಉದ್ಯೋಗಕ್ಕೆ ಮಾತ್ರ ಕೇಂದ್ರೀಕೃತವಾಗದೇ, ನಮ್ಮ ಬದುಕು ಮತ್ತು ತನ್ಮೂಲಕ ಸಮಾಜದ ಏಳಿಗೆಗೆ ನೆರವಾಗುವಂತಾಗಬೇಕು ಎಂದು ಹೇಳಿದರು.

ಸಂಸ್ಥೆಯ ಮುಖ್ಯಸ್ಥೆ ಪುಷ್ಪಮುನಿರಾಜು, ಉಪಾಧ್ಯಕ್ಷ ಅಮರ್ ಗೌಡ, ಡಾ.ಬ್ರಿಜೇಶ್, ಕಾಲೇಜು ವಿಭಾಗದ ಉಪನ್ಯಾಸಕರು ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.

ಭಾರತೀಯ ಜನತಾ ಪಾರ್ಟಿಯ ಗೆಲುವಿಗೆ ಕಾರ್ಯಕರ್ತರ ಸಂಭ್ರಮ

ನೆಲಮಂಗಲ: ಪಶ್ಚಿಮಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವಿನ ಪ್ರಯುಕ್ತ ನಗರದ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಗೆಲುವಿಗೆ ಕಾರಣೀಭೂತರಾದ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ಶಾ ಸೇರಿಂದಂತೆ ಹಲವು ನಾಯಕರಿಗೆ ಜೈಕಾರ ಕೂಗಿದರು.



ನೆಲಮಂಗಲ ನಗರದ ಬಸ್ ನಿಲ್ದಾಣದ ಬಳಿ ಭಾರತೀಯ ಜನತಾ ಪಾರ್ಟಿಯ ಗೆಲುವಿನ ಪ್ರಯುಕ್ತ ಪಟಾಕಿ ಸಿಡಿಸಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಸಂಭ್ರಮಾಚರಣೆ ಕಾರ್ಯಕ್ರಮಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿಗಳು ಸತೀಶ್ ಮತ್ತು ಬಾಬು, ತಾಲೂಕು ಮಹಿಳಾ ಅಧ್ಯಕ್ಷೆ ಮಂಜುಳಾ ಸುರೇಶ್ ನಗರಸಭಾ ಸದಸ್ಯ ಕೃಪಾನಂದ್, ಮುಖಂಡರಾದ ರಾಜಮ್ಮ, ಎಂ. ರವಿ ಶಾಂತ, ಎಚ್.ಡಿ. ಗಿರೀಶ್ ರಾಜೇಶ್ವರಿ ಮಂಗಳ ಶೈಲಜಾ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಇದ್ದರು.

ಅಭಿವೃದ್ಧಿ ಕಾರ್ಯಗಳಿಂದ ಉಪ ಚುನಾವಣೆ ಗೆಲುವು



ಬೈರನಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಮಹಿಳಾ ಭವನ ಕಟ್ಟಡ ಹಾಗೂ ಪಡಿತರ ವಿತರಣಾ ಉಪಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಾಸಕ ಎನ್. ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು.

ದಾಬಸ್‌ಪೇಟೆ: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಜೊತೆಗೆ ಗ್ಯಾರಂಟಿ ಯೋಜನೆಗಳು ಕಾರಣವಾಗಿವೆ ಎಂದು ಶಾಸಕ ಎನ್. ಶ್ರೀನಿವಾಸ್ ಹೇಳಿದರು.

ಬೈರನಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಮಹಿಳಾ ಭವನ ಕಟ್ಟಡ ಹಾಗೂ ಪಡಿತರ ವಿತರಣಾ ಉಪಕೇಂದ್ರ ಕಟ್ಟಡ ನಿರ್ಮಾಣ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಸಮರ್ಥ್ ಶಾಮನೂರುಹಾಗೂಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಅವರು ಗೆಲ್ಲುತ್ತಾರೆಂಬ ನಿರೀಕ್ಷೆಯಿತ್ತು. ಎರಡೂ ಕ್ಷೇತ್ರಗಳ ಜನ ನಮ್ಮ ಸರ್ಕಾರದ ಮೇಲೆ ನಂಬಿಕೆಯಿಟ್ಟು ಮತ ನೀಡಿ ಗೆಲ್ಲಿಸಿದ್ದಾರೆ. ವಿರೋಧ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ನಮ್ಮ ಪಕ್ಷ, ಅಭ್ಯರ್ಥಿಗಳ ವಿರುದ್ಧ ಏನೇ ತಂತ್ರಗಾರಿಕೆ ಮಾಡಿದರೂ ಸಹ ಕ್ಷೇತ್ರದ ಜನ ಅಭಿವೃದ್ಧಿಗೆ ಮತ ಹಾಕಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಇಬ್ಬರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

ಎನ್‌ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು ಮಾತನಾಡಿ, ಮಹಿಳೆಯರು ಒಂದು ಸಂಘದಲ್ಲಿ ಮಾತ್ರ ಸದಸ್ಯತ್ವ ಪಡೆದುಕೊಳ್ಳಬೇಕು. ಬೇರೆಯವರ ಮಾತು ಕೇಳಿ ಹಲವು ಸಂಘಗಳ ಸದಸ್ಯರಾಗಿ ಆರ್ಥಿಕ ತೊಂದರೆಗೆ ಸಿಲುಕಬೇಡಿ. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದರು.

ಹೊಸಹಳ್ಳಿಯಲ್ಲಿ ಈರುಳ್ಳಿ ಬೆಳೆ ಕ್ಷೇತ್ರೋತ್ಸವ, ಪ್ರಾತ್ಯಕ್ಷಿಕೆ ಕಾರ್ಯಕ್ರಮ



ದೊಡ್ಡಬಳ್ಳಾಪುರದ ಹೊಸಹಳ್ಳಿ ಗ್ರಾಮದಲ್ಲಿ ಈರುಳ್ಳಿ ಬೆಳೆ ಪ್ರಾತ್ಯಕ್ಷಿಕೆ ನಡೆಯಿತು.

ದೊಡ್ಡಬಳ್ಳಾಪುರ: ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಮತ್ತು ಹೊಸಹಳ್ಳಿ ಗ್ರಾಮಗಳಲ್ಲಿ 'ಈರುಳ್ಳಿಯಲ್ಲಿ ಉತ್ತಮ ಬೀಜದ ಇಳುವರಿಗೆ ಜೇನುನೊಣಗಳ ಪರಾಗಸ್ಪರ್ಶ ಕ್ರಿಯೆ' ಕುರಿತ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು.

ಐವರು ರೈತರ ತಾಕುಗಳಲ್ಲಿ ನಡೆದ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರದ ಜೇನು ಕೃಷಿ ತಜ್ಞ ಡಾ. ಈಶ್ವರಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಈರುಳ್ಳಿ ಬೆಳೆಯಲ್ಲಿ ಪರಕೀಯ ಪರಾಗ ಸ್ಪರ್ಶವು ಅತ್ಯಂತ ಅವಶ್ಯಕತೆಯಿರುತ್ತದೆ. ಜೇನು ನೊಣಗಳು ಹೂಗಳಿಂದ ಹೂಗಳಿಗೆ ಪರಾಗವನ್ನು ಸಾಗಿಸಿ ಪರಿಣಾಮಕಾರಿಯಾಗಿ ಪರಾಗಸ್ಪರ್ಶ ನಡೆಸಿ ಪ್ರತಿ ಹೂಗುಚ್ಛದಿಂದ ಹೆಚ್ಚಿನ ಬೀಜ ಉತ್ಪಾದನೆ ಸಾಧ್ಯವಾಗಿಸಲು ಸಹಕರಿಸುತ್ತವೆ. ಈ ನಿಟ್ಟಿನಲ್ಲಿ 4 ರಿಂದ 6 ತುಡುವೆ ಜೇನು ಪೆಟ್ಟಿಗೆಗಳನ್ನು ಒಂದು ಎಕರೆ ಈರುಳ್ಳಿ ಬೆಳೆಯ ಶೇ. 10 ರ ಹೂವಿನ ಹಂತದಲ್ಲಿ ಅಳವಡಿಸಿ, ಯಾವುದೇ ಕೀಟನಾಶಕಗಳನ್ನು ಬಳಸದೆ ಬೇವಿನ ಎಣ್ಣೆ ಸಿಂಪರಣೆ ಮಾಡುವುದರಿಂದ ಒಂದು ಹೆಕ್ಟೇರಿಗೆ 450 - 500 ಕೆ.ಜಿ. ಬೀಜಗಳನ್ನು ರೈತರು ಪಡೆಯಬಹುದಾಗಿರುತ್ತದೆ ಎಂದು ತಿಳಿಸಿದರು. ಕ್ಷೇತ್ರೋತ್ಸವದಲ್ಲಿ ಕೃಷಿ ವಿಜ್ಞಾನಿಗಳಾದ ಡಾ. ಜಿ.ಕೆ. ನಿಂಗರಾಜು, ಡಾ. ವೈ.ಎಂ. ಗೋಪಾಲ್ ಹಾಗೂ ಡಾ. ಬಾಲಾಜಿ ನಾಯಕ್ ಭಾಗವಹಿಸಿದ್ದರು.

ಸಿರಿಗನ್ನಡಂ ಗೆಲ್ಗೆ | ದೊಡ್ಡಬಳ್ಳಾಪುರದಲ್ಲಿ ಬೆಂ.ಗ್ರಾ ಜಿಲ್ಲಾ ಕಸಾಪದಿಂದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಸಮಗ್ರತೆಯ ಸಾಕ್ಷಿಪ್ರಜ್ಞೆ

• **ಕನ್ನಡಪ್ರಭ ವಾರ್ತೆ** ದೊಡ್ಡಬಳ್ಳಾಪುರ

ಕನ್ನಡ ನಾಡಿನ ಸಮಗ್ರ ಒಳಗೊಳ್ಳುವಿಕೆಯ ಸಾಕ್ಷಿ ಪ್ರಜ್ಞೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಳೆದ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ರಚನಾತ್ಮಕವಾಗಿ ಸೇವೆ ಸಲ್ಲಿಸುತ್ತಿದೆ ಎಂದು ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ಕೃಷ್ಣಪ್ಪ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಇಲ್ಲಿನ ವಿದ್ಯಾನಿಧಿ ಸ್ವತಂತ್ರ ಪಿಯು ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಕಾರ್ಯಕ್ರಮದಲ್ಲಿಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ಏಕೀಕರಣ ಚಳವಳಿಗೆ ಕಸಾಪ ನೀಡಿರುವ ಕೊಡುಗೆ ಅಪಾರ. ಕನ್ನಡ ಸಾಹಿತ್ಯದ ಅನನ್ಯ ಕೃತಿಗಳ ಪ್ರಕಟಣೆ, ಕನ್ನಡ ಸಾಹಿತ್ಯ ಸಮ್ಮೇಳನಗಳ ಆಯೋಜನೆಯ ಮೂಲಕ ನಾಡಿನ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಚಿಂತನೆಗಳನ್ನು ಸಾಕಾರಗೊಳಿಸುವ ಮಹತ್ವದ ಕೆಲಸವನ್ನು ಅದುನಿರ್ವಹಿಸುತ್ತಿದ್ದು, ಭಾಷಾಭಿಮಾನವನ್ನು ವೃದ್ದಿಸುವ ಮಹತ್ವಾಕಾಂಕ್ಷೆ ಹೊಂದಿದೆ ಎಂದು ಅಭಿಪ್ರಾಯಪಟ್ಟರು.



ದೊಡ್ಡಬಳ್ಳಾಪುರದಲ್ಲಿ ಬೆಂ.ಗ್ರಾ ಜಿಲ್ಲಾ ಕಸಾಪದಿಂದ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಮಾತನಾಡಿದರು.

ವಿದ್ವತ್ ಜಗತ್ತಿಗೆ ಕಸಾಪ ಕೊಡುಗೆ ಅನನ್ಯ: ಸಾಹಿತಿ ಶರಣಯ್ಯ ಹಿರೇಮಠ ಮಾತನಾಡಿ, 1915ರಲ್ಲಿ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಒತ್ತಾಸೆಯಿಂದ ಸ್ಥಾಪಿಸಲ್ಪಟ್ಟ ಕನ್ನಡ ಸಾಹಿತ್ಯ ಪರಿಷತ್ತು, ನಾಡಿನ ವಿದ್ವತ್ ಜಗತ್ತಿಗೆ ಕೊಟ್ಟ ಕೊಡುಗೆ ಸ್ಮರಣೀಯ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ಅವರೂ ಕೂಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಮೊದಲ ಅಧ್ಯಕ್ಷರಾಗಿದ್ದ ಎಚ್.ವಿ.ನಂಜುಂಡಯ್ಯ ಅವರಿಂದ ಹಿಡಿದು ಈವರೆಗೆ ಪರಿಷತ್ತು ತನ್ನ ಜ್ಞಾನಾಧಾರಿತಘನತೆಯನ್ನುಉಳಿಸಿಕೊಂಡಿದೆ ಎಂದು ತಿಳಿಸಿದರು.

ಭವಿಷ್ಯದ ಕನ್ನಡ ಕುರಿತು ಚಿಂತನೆ ಅಗತ್ಯ: ಕಸಾಪ ಬೆಂ.ಗ್ರಾ ಜಿಲ್ಲಾ ಕಾರ್ಯದರ್ಶಿ ಪ್ರೊ. ಕೆ.ಆರ್.ರವಿಕಿರಣ್ ಮಾತನಾಡಿ, ಕಸಾಪ ಕನ್ನಡದ ಅನನ್ಯ ಕೃತಿಗಳ ಪ್ರಕಟಣೆಯ ಮೂಲಕ ಅಕ್ಷರ ಪರಂಪರೆಯ ಕೊಂಡಿಯಾಗಿ ಕೆಲಸಮಾಡುತ್ತಿದೆ. ಭಾರತೀಯ ಭಾಷೆಗಳಲ್ಲೇ ಮಾದರಿ ಎನಿಸಿರುವ ಕನ್ನಡ-ಕನ್ನಡ 8 ಸಂಪುಟಗಳ ನಿಘಂಟು ರಚನೆ, ಪರಿಷ್ಕರಣೆ ಮತ್ತು ಪ್ರಕರಣೆಯ ಸಾರ್ಥಕ ಕಾರ್ಯವನ್ನು ನಿರ್ವಹಿಸಿದೆ. ಸಮಕಾಲೀನ ಅಗತ್ಯಗಳಿಗೆ ಪೂರಕವಾಗಿ ಭಾಷೆಯನ್ನು ಕಟ್ಟುವ ಉಪಕ್ರಮಗಳ ಬಗ್ಗೆ ಇದೀಗ ಚಿಂತನೆ ನಡೆಸಬೇಕಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಂ.ಗ್ರಾ ಜಿಲ್ಲಾ ಕಸಾಪ ಕೋಶಾಧ್ಯಕ್ಷ ಡಾ.ಮುನಿರಾಜು ಅಪ್ಪಯ್ಯಣ್ಣ, ಸಹಕಾರ್ಯದರ್ಶಿ ಎಸ್. ರಮೇಶ್‌ಕುಮಾರ್, ದೊಡ್ಡಬಳ್ಳಾಪುರ ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಕಾರ್ಯದರ್ಶಿ ಎ.ಜಯರಾಮ್, ಕಸಬಾ ಹೋಬಳಿ ಅಧ್ಯಕ್ಷ ದಾದಾಫೀರ್, ಕೋಶಾಧ್ಯಕ್ಷ ಜಿ.ಸುರೇಶ್, ತಾ.ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ, ಪ್ರತಿನಿಧಿ ಅಣ್ಣಯ್ಯ, ರಂಗಸ್ವಾಮಯ್ಯ, ಕನ್ನಡ ಉಪನ್ಯಾಸಕ ಗಿರೀಶ್ ಬರಗೂರು, ಕಲಾವಿದರಾದ ಸಿ.ಪಿ.ಎನ್.ರೆಡ್ಡಿ, ದರ್ಗಾಜೋಗಿಹಳ್ಳಿ ಮಲ್ಲೇಶ್, ಹಾಡೋನಹಳ್ಳಿ ಗೋವಿಂದರಾಜು, ಸಫೀರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಕರ್ನಾಟಕ ಏಕೀಕರಣ ಚಳವಳಿಗೆ ಕಸಾಪ ನೀಡಿರುವ ಕೊಡುಗೆ ಅಪಾರ. ಕನ್ನಡ ಸಾಹಿತ್ಯದ ಅನನ್ಯ ಕೃತಿಗಳ ಪ್ರಕಟಣೆ, ಕನ್ನಡ ಸಾಹಿತ್ಯ ಸಮ್ಮೇಳನಗಳ ಆಯೋಜನೆಯ ಮೂಲಕ ನಾಡಿನ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಚಿಂತನೆಗಳನ್ನು ಸಾಕಾರಗೊಳಿಸುವ ಮಹತ್ವದ ಕೆಲಸವನ್ನು ಅದು ನಿರ್ವಹಿಸುತ್ತಿದೆ.
• ಬಿ.ಎನ್.ಕೃಷ್ಣಪ್ಪ, ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ

ಸುದ್ದಿ ಸಿಂಚನ

10 ವರ್ಷಗಳ ಬಳಿಕ ಚಕ್ಕೆರೆ ಪಟ್ಟಲದಮ್ಮ ಜಾತ್ರೆ

ಚನ್ನಪಟ್ಟಣ: ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಪಟ್ಟಲದಮ್ಮ ದೇವಿಯ ಕೊಂಡ ಹಾಗೂ ಜಾತ್ರಾ ಮಹೋತ್ಸವವು ಸುಮಾರು 10 ವರ್ಷಗಳ ಬಳಿಕ ಮೇ 7ರಿಂದ ಮೇ 9 ರವರೆಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ. ಮೂರು ದಿನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 7ರಂದು ಗುರುವಾರ ಹೋಮ, ಕೊಂಡ ಸೌದೆ, ಸಿಡಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಮೇ 8ರಂದು ಶುಕ್ರವಾರ ಬೆಳಗ್ಗೆ 7 ಗಂಟೆಗೆ ರೇವಣಸಿದ್ದೇಶ್ವರ ಬೆಟ್ಟದಿಂದ ದೇವರನ್ನು ತರಲಾಗುವುದು. ಮಧ್ಯಾಹ್ನ 3:30ಕ್ಕೆ ಕೊಂಡ ಬಂಡಿ ನಡೆಯಲಿದ್ದು, ಸಂಜೆ ಕರಗ ಮಹೋತ್ಸವ ಜರುಗಲಿದೆ. ರಾತ್ರಿ ಕೊಂಡಕ್ಕೆ ಅಗ್ನಿಸ್ಪರ್ಶ, ಕರಗ ಸಿಡಿಮದ್ದು, ಬಾಯಿ ಬೀಗ ಮೆರವಣಿಗೆ ಹಾಗೂ ಬೆಳಗಿನ ಜಾವ ಶ್ರೀ ಪಟ್ಟಲದಮ್ಮ ಮತ್ತು ಶ್ರೀ ಎಲ್ಲೇರಪ್ಪ ದೇವರ ಕೊಂಡ ಮಹೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಆಚರಣೆಗಳು ನಡೆಯಲಿವೆ. ಮೇ 9ರಂದು ಶನಿವಾರ ಶ್ರೀ ಪಟ್ಟಲದಮ್ಮ ಹಾಗೂ ಶ್ರೀ ಬೋರೆದೇವರ ಪೂಜಾ ಮೆರವಣಿಗೆ, ಹೂವು-ಹೊಂಬಾಳೆ ಸಮೇತ ಸಿಡಿ ಜಾತ್ರೆ, ಸಿಡಿಮದ್ದುಗಳ ಪ್ರದರ್ಶನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಆಕರ್ಷಣೆಯಾಗಿ ಶುಕ್ರವಾರ ರಾತ್ರಿ ಹೆಸರಾಂತ ಚಲನಚಿತ್ರ ಗಾಯಕ ನವೀನ್ ಸಜ್ಜು ಅವರ ನೇತೃತ್ವದಲ್ಲಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವೇದಿಕೆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ, ಸ್ಪಟಿಕಪುರಿ ಮಹಾಸಂಸ್ಥಾನ ಮಠದ ನಂಜಾವದೂತ ಮಹಾಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಸಿ.ಪಿ. ಯೋಗೇಶ್ವರ್ ವಹಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಕೃಷಿ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕನಿಷ್ಠ 1 ವರ್ಷ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು. ಆಸಕ್ತರು ಅಗತ್ಯ ದಾಖಲಾತಿಗಳು ಹಾಗೂ ತಮ್ಮ ಬಯೋಡೇಟಾದೊಂದಿಗೆ ಮೇ 22 ರೊಳಗೆ ಕೃಷಿ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ 208 ಮತ್ತು 209, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿಂದ ಮೈಸೂರು, ತುಮಕೂರಿಗೆ 4 ಪಥ ಹಳಿ

ಒಡೆಯರ್ ಎಕ್ಸ್‌ಪ್ರೆಸ್ ನಿಲುಗಡೆಗೆ ಹಸಿರು ನಿಶಾನೆ | ಬೆಂಗಳೂರಿಂದ ಕೋಲಾರ ಮಾರ್ಗವಾಗಿ 43 ಕಿ.ಮೀ ರೈಲ್ವೆ ಮಾರ್ಗದ ಅಭಿವೃದ್ಧಿ: ಸಚಿವ ಸೋಮಣ್ಣ

• **ಕನ್ನಡಪ್ರಭ ವಾರ್ತೆ** ರಾಮನಗರ

ಬೆಂಗಳೂರು-ಮೈಸೂರು ಹಾಗೂ ಬೆಂಗಳೂರು - ತುಮಕೂರು ರೈಲ್ವೆ ಮಾರ್ಗಗಳನ್ನು ನಾಲ್ಕು ಪಥದ ರೈಲ್ವೆ ಹಳಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಹೊಸಕೋಟೆ, ಕೋಲಾರ ಮಾರ್ಗವಾಗಿ 43 ಕಿಲೋ ಮೀಟರ್ ರೈಲ್ವೆ ಮಾರ್ಗದ ಅಭಿವೃದ್ಧಿಗೆ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದರು.

ಹೆಜ್ಜಾಲದಿಂದ- ಕನಕಪುರ- ಚಾಮರಾಜನಗರ ಹೊಸ ರೈಲು ಯೋಜನೆ ಆರಂಭ ಆಗಬೇಕಿದೆ. ರಾಜ್ಯ ಸರ್ಕಾರ ಸಹಕಾರ ಕೊಟ್ಟರೆ ಅದನ್ನು ಅನುಷ್ಠಾನ ಮಾಡಲು ಸಿದ್ಧನಿದ್ದೇನೆ, ಅದಕ್ಕೆ ಮುಖ್ಯಮಂತ್ರಿಗಳು ಕುಶಾಲನಗರ- ಮೈಸೂರು, ಹೆಜ್ಜಾಲ- ಚಾಮರಾಜನಗರ ರೈಲ್ವೆ ಯೋಜನೆಗಳನ್ನು ತಕ್ಷಣದಿಂದ ಕೈಗೆತ್ತಿಕೊಳ್ಳುವುದಿಲ್ಲ ಎಂದು ನನಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಜಮೀನು ನೀಡಿದರೆ ತಕ್ಷಣ ಯೋಜನೆ ಪ್ರಾರಂಭಿಸಲಾಗುವುದು ಎಂದು ಹೇಳಿದರು.


ರಾಮನಗರದ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು ಮೈಸೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿಸಿದರು.

ಕರ್ನಾಟಕದಲ್ಲಿ 45 ಸಾವಿರ ಕೋಟಿಗಳ ವೆಚ್ಚದ ಹಳೆಯ ರೈಲ್ವೆ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಮುಖವಾಗಿ ತುಮಕೂರು- ರಾಯದುರ್ಗ, ತುಮಕೂರು- ಚಿತ್ರದುರ್ಗ-ದಾವಣಗೆರೆ, ಬಾಗಲಕೋಟೆ- ಕುಡುಪಿ, ಧಾರವಾಡ- ಬೆಳಗಾವಿ, ಹುಬ್ಬಳ್ಳಿ- ಅಂಕೋಲಾ, ಗದಗ- ವಾಡಿ, ಸಿರಿಗೇರ- ರಾಯಚೂರು, ಶಿವಮೊಗ್ಗ- ರಾಣೆಬೆನ್ನೂರು, ಕಡೂರು-ಚಿಕ್ಕಮಂಗಳೂರು- ಬೇಲೂರು, ಹಾಸನ- ಬೇಲೂರು, ಮಾರಿಕುಪ್ಪಂ ಯೋಜನೆಗಳು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಕೊಡುಗೆಗಳಾಗಿವೆ ಎಂದು ತಿಳಿಸಿದರು.

> ಬೆಂಗಳೂರು-ರಾಮನಗರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ರಾಮನಗರ ರೈಲ್ವೇ ನಿಲ್ದಾಣವನ್ನು 11 ಕೋಟಿ ರು.ಗಳ ಮೊತ್ತದಲ್ಲಿ, ಚನ್ನಪಟ್ಟಣ 12 ಕೋಟಿ ರು.ಗಳ ಮೊತ್ತದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ ಹಾಗೂ ಬಿಡದಿ ರೈಲ್ವೇ ನಿಲ್ದಾಣವನ್ನು ಟೊಯೋಟಾ ಕಿರ್ಲೋಸ್ಕರ್ ಸಹಕಾರದೊಂದಿಗೆ ಮೇಲ್ದರ್ಜೆಗೇರಿಸಲಾಗುವುದು.
> • **ವಿ.ಸೋಮಣ್ಣ** ಕೇಂದ್ರ ರೈಲ್ವೆ ರಾಜ್ಯ ಸಚಿವ

ಮಂಗಳೂರಿಗೆ ಹೊಸದಾಗಿ ವಂದೇ ಭಾರತ್ ರೈಲು: 55 ಕಿ.ಮೀಟರ್ ದೂರದ ಬೆಂಗಳೂರು-ಹಾಸನ-ಸಕಲೇಶಪುರ- ಕುಕ್ಕೆ ಸುಬ್ರಮಣ್ಯ- ಮಂಗಳೂರಿಗೆ ಹೊಸದಾಗಿ ವಂದೇ ಭಾರತ್ ರೈಲು ಆರಂಭಿಸಲಾಗುವುದು. ಕೋವಿಡ್ ಸಮಯದಲ್ಲಿ ನಿಲುಗಡೆಯಾಗಿದ್ದ 37 ರೈಲುಗಳ ಸಂಚಾರವನ್ನು ಪುನರ್ ಆರಂಭಿಸಿವೆ ಎಂದರು.

7 ಹೊಸ ರೈಲು ಕಾರಿಡಾರ್‌ಗಳಿಗೆ ಅನುಮೋದನೆ ನೀಡಲಾಗಿದೆ. ಮುಂಬೈ-ಪುಣೆ, ಪುಣೆ- ಹೈದರಾಬಾದ್, ಹೈದರಾಬಾದ್-ಬೆಂಗಳೂರು, ಹೈದರಾಬಾದ್- ಚೆನ್ನೈ, ಚೆನ್ನೈ-ಬೆಂಗಳೂರು, ದೆಹಲಿ-ವಾರಣಾಸಿ, ವಾರಣಾಸಿ-ಸಿರಿಗೇರಿಗೆ ಹೈಸ್ಪೀಡ್ ರೈಲುಗಳನ್ನು ಆರಂಭಿಸಲಾಗುತ್ತಿದೆ. ಅದರ ಜೊತೆಗೆ ಬೆಂಗಳೂರು - ಪುಣೆ ಸೇರಿದಂತೆ ಒಟ್ಟು 8 ಹೈ ಸ್ಪೀಡ್ ರೈಲು ಕಾರಿಡಾರ್‌ಗಳಿಗೆ ಚಾಲನೆ ನೀಡಲಾಗುವುದು ಎಂದು ವಿ.ಸೋಮಣ್ಣ ತಿಳಿಸಿದರು.

ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ರಾಮನಗರದಲ್ಲಿ 4 ರಿಂದ 5 ಸ್ಥಳಗಳಲ್ಲಿ ಮೇಲ್ಸೇತುವೆ ನಿರ್ಮಾಣವಾಗಬೇಕಿದೆ. ಈ ಮೇಲ್ಸೇತುವೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳು ಸೇರಿದಂತೆ ಪ್ರತಿದಿನ 60-70 ಸಾವಿರ ಜನರು ಸಂಚರಿಸುತ್ತಾರೆ. ಅದೇ ರೀತಿ ರಾಮನಗರ ರೈಲು ನಿಲ್ದಾಣದಲ್ಲಿ ಎಕ್ಸಲೇಟರ್ ಮತ್ತು ವಿಶ್ರಾಂತಿ ಗೃಹ ನಿರ್ಮಿಸುವಂತೆ ಮನವಿ ಮಾಡಿದರು.

ಈ ವೇಳೆ ಸಂಸದ ಡಾ. ಸಿ.ಎನ್. ಮಂಜುನಾಥ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಜಿಲ್ಲಾಧಿಕಾರಿ ಯಶ್ವಂತ್ ವಿ. ಗುರುಕರ್, ರೈಲ್ವೇ ವಿಭಾಗೀಯ ಅಧಿಕಾರಿ (ಎಡಿಎಲ್‌ಎಂ) ಪ್ರವೀಣ್ ಕಾತರಕಿ ಮತ್ತಿತರರು ಹಾಜರಿದ್ದರು.

ರೈಲ್ವೆ ಅಂಡರ್‌ಪಾಸ್ ನಿರ್ಮಾಣಕ್ಕೆ ಒತ್ತಾಯ

ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೊಳ್ಳಲು ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆ

• **ಕನ್ನಡಪ್ರಭ ವಾರ್ತೆ** ರಾಮನಗರ

ನಗರದ ಚರ್ಚ್ ಬಳಿ ತ್ರೂಪ್ ಲೈನ್ ರಸ್ತೆಯಲ್ಲಿರುವ ರೈಲ್ವೆ ಗೇಟ್ ಬಳಿ ಅಂಡರ್ ಪಾಸ್ ಬ್ರಿಡ್ಜ್ (ಕೆಳ ಸೇತುವೆ) ನಿರ್ಮಿಸಿಕೊಡುವಂತೆ ಸಾರ್ವಜನಿಕರು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು-ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಿಸಲು ಆಗಮಿಸಿದ್ದ ವೇಳೆ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಸಾರ್ವಜನಿಕರು, ಶಾಲಾ ಮಕ್ಕಳು, ರೈತರು, ಕೂಲಿ ಕಾರ್ಮಿಕರು ಹಾಗೂ ನಾಗರಿಕರು ಅನುಕೂಲದ ದೃಷ್ಟಿಯಿಂದ ತ್ರೂಪ್ ಲೇನ್ ರಸ್ತೆಯಲ್ಲಿನ ರೈಲ್ವೆ ಗೇಟ್ ಬಳಿ ಅಂಡರ್‌ಪಾಸ್ ಬ್ರಿಡ್ಜ್ ನಿರ್ಮಿಸುವಂತೆ ಆಗ್ರಹಿಸಿದರು.

ಈ ಮೊದಲೇ ರೈಲ್ವೆ ಅಂಡರ್‌ಬ್ರಿಡ್ಜ್ ಅನ್ನು ನಿರ್ಮಾಣ ಮಾಡಲು ರೈಲ್ವೆ ಇಲಾಖೆಯಿಂದ ಅನುಮತಿ ನೀಡಿದ್ದರೂ ಸಹ ಅಡೆ-ತಡೆಗಳ ಕಾರಣಾಂತಗಳಿಂದ ಸ್ಥಗಿತಗೊಂಡಿದೆ. ಆದ್ದರಿಂದ ತಾವುಗಳು ದಯಮಾಡಿ ಚರ್ಚ್ ಹತ್ತಿರದಲ್ಲಿರುವ ತ್ರೂಪ್ ಲೇನ್ ಗೆ ಸಂಪರ್ಕ ಹೊಂದುವ ರಸ್ತೆಗೆ ರೈಲ್ವೆ ಅಂಡರ್‌ಪಾಸ್ ಬ್ರಿಡ್ಜ್ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಅತೀ ಶೀಘ್ರದಲ್ಲಿ ನಿರ್ಮಾಣ ಮಾಡುವಂತೆ ಆದೇಶಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.


ರಾಮನಗರದ ಚರ್ಚ್ ಬಳಿ ತ್ರೂಪ್ ಲೈನ್ ರಸ್ತೆಯಲ್ಲಿರುವ ರೈಲ್ವೆ ಗೇಟ್ ಬಳಿ ಅಂಡರ್‌ಪಾಸ್ ಬ್ರಿಡ್ಜ್ (ಕೆಳ ಸೇತುವೆ) ನಿರ್ಮಿಸಿಕೊಡುವಂತೆ ಸಾರ್ವಜನಿಕರು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.

ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಸಚಿವ ವಿ.ಸೋಮಣ್ಣರವರು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂಡರ್ ಪಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಸದಸ್ಯ ಮಹಬೂಬ್ ಪಾಷ, ರೈತಸಂಘ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಸಾಮಾಜಿಕ ಕಾರ್ಯಕರ್ತ ಫೈರೋಜ್ ಪಾಷ, ಮುಖಂಡರಾದ ಚಾನ್ ಪಾಷ, ಅಮ್ಜದ್ ಷರೀಫ್, ಅಸಾದುಲ್ಲಾ, ಜುಬೇರ್, ನದೀಮ್ ಮತ್ತಿತರರು ಹಾಜರಿದ್ದರು.

ಮಹಿಳೆಯರು ಕಾಂಗ್ರೆಸ್‌ಗೆ ಗೂಸಾ ಕೊಟ್ಟಾವ್ರೆ

• **ಕನ್ನಡಪ್ರಭ ವಾರ್ತೆ** ರಾಮನಗರ

ಮಹಿಳಾ ಮೀಸಲಾತಿ ಮಸೂದೆ ತಿರಸ್ಕಾರ ಮಾಡಿದ ಪರಿಣಾಮ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್ ಗೆ ಗುನ್ನಾ, ಗೂಸಾ ಕೊಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಟೀಕಿಸಿದರು.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿರವರ ಅಭಿವೃದ್ಧಿ ಚಿಂತನೆ ದೇಶದ ಜನರ ಗಮನ ಸೆಳೆದಿದೆ. ಹೀಗಾಗಿಯೇ ಬಿಜೆಪಿ ಗೆಲುವು ಸಾಧಿಸುತ್ತಿದೆ. 2014ರಲ್ಲಿ ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಈಗ ಎಷ್ಟು ರಾಜ್ಯಗಳಲ್ಲಿದೆ. ಈಗ ನಿಮ್ಮ ಇಂಡಿಯಾ ಒಕ್ಕೂಟ ಏನಾಯಿತು ಎಂದು ಪ್ರಶ್ನಿಸಿದರು.

ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳ ಗೆಲುವು ಚುನಾವಣಾ ಆಯೋಗದ ಗೆಲುವು ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ವಿ.ಸೋಮಣ್ಣ, ಪ್ರಿಯಾಂಕ್ ಖರ್ಗೆ ಕೈಲಾಗದವನು ಮೈ ಪರಚಿಕೊಂಡ ಎಂಬಂತೆ ಮಾತನಾಡುತ್ತಾರೆ. ಕೇರಳದಲ್ಲಿ ಗೆದ್ದು ಬೀಗುತ್ತಿದ್ದಾರಲ್ಲ ಅಲ್ಲಿ ಸರಿ ಇದಿಯಾ. ನೀವು ಗೆದ್ದಾಗ ಮಾತ್ರ ಸರಿ, ಇಲ್ಲ ಅಂದರೆ ನಮ್ಮ ಗೂಬೆ ಕೂರಿಸುತ್ತಾರೆ. ನಿಮಗೆಲ್ಲ ಮನುಷ್ಯತ್ವ ಇಲ್ವಾ. ಅಂಬೇಡ್ಕರ್ ನಿಮಗೇನಾದರು ಬೇರೆ ಸಂವಿಧಾನ ಬರೆದು ಕೊಟ್ಟಿದ್ದಾರಾ. ಕಾನೂನು ಎಲ್ಲರಿಗೂ ಒಂದೇ. ಯಾರೂ ಕಾನೂನು ಮೀರುವ ಕೆಲಸ ಮಾಡಲ್ಲ. ಪ್ರಿಯಾಂಕಾ ಖರ್ಗೆ ಜಾಣಕುರುಡರ ಹಾಗೆ ಮಾತನಾಡಬಾರದು ಎಂದು ತಿರುಗೇಟು ನೀಡಿದರು.

ಶೃಂಗೇರಿ ಕ್ಷೇತ್ರದಲ್ಲಿ ವೋಟ್ ಡಕಾಯಿತಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೋರ್ಟ್ ಆದೇಶದಂತೆ ಮರುಎಣಿಕೆ ಆಗಿದೆ. ಈಗ ಅವರದ್ದು ಏನೂ ಉಳಿದಿಲ್ಲ ಅಂತ ಬಾಯಿಗೆ ಬಂದಹಾಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಜನರ ದಾರಿ ತಪ್ಪಿಸುವ ಕೆಲಸ ಮಾಡುವ ಸಣ್ಣತನ ಬಿಡಬೇಕು ಎಂದರು.

ಸಿದ್ದರಾಮಯ್ಯರವರು ಎರಡು ಮುಖ್ಯಮಂತ್ರಿಯಾಗಿದ್ದರು ಬುದ್ಧಿ ಕಲಿತಿಲ್ಲ. ವೋಟ್ ಚೋರಿ ಕಾಂಗ್ರೆಸ್‌ನ ಚಾಳಿಯೇ ಹೊರತು ಬಿಜೆಪಿಯದಲ್ಲ. ನಾವು ಆ ಕೆಲಸ ಮಾಡಲ್ಲ. ನಮಗೆ ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕು ಅಂತ ಕಾಂಗ್ರೆಸ್ ನವರು ಹೇಳುತ್ತಿದ್ದರು. ಹಾಗಾದರೆ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲ್ಲಲು ಇವಿಎಂ ಬೇಕಾಯಿತಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಸಮಯಕ್ಕೆ ತಕ್ಕಂತೆ ಸುಳ್ಳು ಹೇಳಿ ಅಭ್ಯಾಸ. ಸುಳ್ಳು ಹೇಳುವುದರಲ್ಲಿ ಅವರಿಗೆ ಡಾಕ್ಟರೇಟ್ ಕೊಡಬೇಕು. ತಮ್ಮ ಪಾಪದ ಕೆಲಸ ಮುಚ್ಚಿಕೊಳ್ಳಲು ಬಿಜೆಪಿ ಕಡೆ ಕೈ ತೋರಿಸುತ್ತಿದ್ದಾರೆ. ರಾಜ್ಯ ಸರ್ಕಾರ ತೀಟೆ ಮಾತುಗಳನ್ನಾಡುವುದನ್ನು ಬಿಟ್ಟು ಜನರ ಪರವಾಗಿ ಕೆಲಸ ಮಾಡಲಿ ಎಂದು ವಿ.ಸೋಮಣ್ಣ ಸಲಹೆ ನೀಡಿದರು.

ಕಾಡಾನೆ ದಾಳಿಗೆ ಮಾವಿನ ಫಸಲು ನಾಶ

ಹಾರೋಹಳ್ಳಿ: ತಾಲೂಕು ಮರಳವಾಡಿ ಹೋಬಳಿ ತಟ್ಟೆಕೆರೆ ಗ್ರಾಮದ ಜಮೀನೊಂದಕ್ಕೆ ನುಗ್ಗಿರುವ ಕಾಡಾನೆ ಮಾವಿನ ಫಸಲು ಸೇರಿದಂತೆ ಜಮೀನಿನ ಸುತ್ತಲೂ ಹಾಕಿರುವ ಬೇಲಿಯನ್ನು ತುಳಿದು ನೆಲಸಮ ಮಾಡಿ ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದೆ.

ಗ್ರಾಮದ ವೇಣುಗೋಪಾಲ್ ರೆಡ್ಡಿ ಅವರಿಗೆ ಸೇರಿದ ಸರ್ವೆ ನಂಬರ್ 185 ಹಾಗೂ 240ರಲ್ಲಿ ಕಾಡಾನೆ ದಾಳಿ ಮಾಡಿದೆ. ಈ ರೀತಿ ಮಾಡಿರುವುದು ಇದೇ ಮೊದಲ ಏನಲ್ಲ, ಈ ಹಿಂದೆಯೂ ನಾಲ್ಕು ಬಾರಿ ದಾಳಿ ನಡೆಸಿ ನಷ್ಟ ಉಂಟು ಮಾಡಿ ಹೋಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.


ತಟ್ಟೆಕೆರೆ ಗ್ರಾಮದ ವೇಣುಗೋಪಾಲ್ ರೆಡ್ಡಿ ಜಮೀನಿನಲ್ಲಿ ಕಾಡಾನೆ ಬೇಲಿ ನೆಲ ಸಮ ಮಾಡಿರುವುದು.

ಕನಕಪುರ ಹಾಗೂ ಹಾರೋಹಳ್ಳಿ ತಾಲೂಕಿನಲ್ಲಿ ಕಾಡಾನೆಯ ಹಾವಳಿ ಮಿತಿಮೀರಿದೆ ರೈತರ ಅಪಾರ ಪ್ರಮಾಣದ ಫಸಲು ನಾಶವಾಗುತ್ತಿದೆ. ಜೊತೆಗೆ ಸಾವು ನೋವುಗಳು ಕೂಡ ಸಂಭವಿಸುತ್ತಿರುವುದರಿಂದ ಸರ್ಕಾರ ಕೂಡಲೇ ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಇಲಾಖೆಯ ವಿರುದ್ಧ ಹೋರಾಟ ಅನಿವಾರ್ಯ ಎಂದು ರೈತರು ಎಚ್ಚರಿಸಿದ್ದಾರೆ.

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಖಂಡನೆ

ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ | 3200 ರು. ಗೆ ದರ ಏರಿಕೆ ಅವೈಜ್ಞಾನಿಕ ಕ್ರಮ: ಚಂದ್ರಸಾಗರ್ ಟೀಕೆ

• **ಕನ್ನಡಪ್ರಭ ವಾರ್ತೆ** ಚನ್ನಪಟ್ಟಣ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 2400 ರಿಂದ 3200 ರು.ಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಸಾಗರ್ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ವೃತ್ತದಿಂದ ಬೆಂಗಳೂರು ಮೈಸೂರು ಹೆದ್ದಾರಿಯ ಪೊಲೀಸ್ ಠಾಣೆ ವೃತ್ತದವರೆಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ದ್ರಸಾಗರ್, ಕೇಂದ್ರ ಸರ್ಕಾರವು ಕಳೆದ ಎರಡು ತಿಂಗಳಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರವನ್ನು ಶೇ. 70ರಷ್ಟು ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ದೇಶದಲ್ಲಿ ಬೀದಿ ಬದಿ ವ್ಯಾಪಾರ ಮಾಡಿ ಜೀವನ ಮಾಡುತ್ತಿದ್ದ ಶೇ.50 ರಷ್ಟು ಕುಟುಂಬಗಳ ಹೊತ್ತಿನ ತುತ್ತನ್ನು ಕಿತ್ತುಕೊಂಡು ಅತಂತ್ರ ಮಾಡಿದೆ. ಜೊತೆಗೆ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ತಿಂಡಿ ಮತ್ತು ಊಟ ಬೀದಿ ಬದಿಯ ತಿನಿಸುಗಳ ಬೆಲೆಯ ನಾಗಲೋಟದಂತೆ ಏರಿಕೆಯಾಗಿ, ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯಲಾಗಿದೆ. ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.


ನಗರದ ಗಾಂಧಿ ಭವನದ ಬಳಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚುನಾವಣೆಗೆ ಮುನ್ನ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದರೆ ಪಂಚ ರಾಜ್ಯ ಚುನಾವಣೆಯಲ್ಲಿ ದೇಶದ ಜನರು ತಕ್ಕ ಬುದ್ಧಿ ಕಲಿಸುತ್ತಾರೆ, ಐದು ರಾಜ್ಯದಲ್ಲಿ ನಾವು ಧೂಳಿಪಟ ಆಗುತ್ತೇವೆ ಎಂದು ಹೆದರಿ ಪಂಚ ರಾಜ್ಯ ಚುನಾವಣೆಯ ದರ ಏರಿಕೆ ಮಾಡಿದ್ದಾರೆ. ಇಂತಹವರು ದೇಶದ ಪ್ರಧಾನಿ ಆಗಿರುವುದು ನಮ್ಮ ದುರ್ದೈವವಾಗಿದ್ದು ಜನರು ಇಂತಹವರಿಗೆ ತಕ್ಕ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದು, ಬೂತ್ ಮಟ್ಟದಲ್ಲಿ ಜನತೆಗೆ ಈ ಬಗ್ಗೆ ಅರಿವು ಮೂಡಿಸುತ್ತೇವೆ ಎಂದರು.

ಜಿಲ್ಲಾ ಯೂತ್ ಕಾಂಗ್ರೆಸ್ ಉಸ್ತುವಾರಿ ಫರೋಮಿತ ದಾಸವರು ಮಾತನಾಡಿ, ನಾನು ಟೀ ಪಕೋಡ ಮಾರಿಕೊಂಡು ಮೇಲೆ ಬಂದೆ ಎನ್ನುವ ಮೋದಿ ಅವರು ಇಂದು ಬೀದಿ ಬದಿ ವ್ಯಾಪಾರಿಗಳು ಬಳಸುವ ಕಮರ್ಷಿಯಲ್ ಗ್ಯಾಸ್‌ಗೆ ಏಕಾಏಕಿ 983 ರು. ಹೆಚ್ಚಳ ಮಾಡಿ ಬೀದಿ ಬದಿ ವ್ಯಾಪಾರವನ್ನು ನಂಬಿದ್ದ ಬಡ ಕುಟುಂಬಗಳ ತುತ್ತನ್ನು ಕಿತ್ತುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುಜಯ್ ಕುಮಾರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ಅರ್ಪಿತ , ಶರತ್, ಗ್ರಾಮಾಂತರ ಅಧ್ಯಕ್ಷ ಶಿವಕುಮಾರ್, ನಗರ ಅಧ್ಯಕ್ಷ ಪ್ರದೀಪ್, ಜಗದೀಶ್, ರಾಜೇಶ್, ಕಾರ್ತಿಕ್, ವಾಸಿಂ, ಮುಷಿರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೊನಘಟ್ಟ ಕ್ರಿಕೆಟ್ ಪ್ರೀಮಿಯರ್ ಲೀಗ್: ಬಿ ತಂಡ ಚಾಂಪಿಯನ್

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮದ ಯುವಜನರ ನೇತೃತ್ವದಲ್ಲಿ ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.

3 ದಿನಗಳಿಂದ ಕೊನಘಟ್ಟ ಗ್ರಾಮದಲ್ಲಿ ನಡೆದ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕೊನಘಟ್ಟ ಎ ತಂಡವನ್ನು ಸೋಲಿಸುವ ಮೂಲಕ ಕೊನಘಟ್ಟ ಬಿ ತಂಡ ಟ್ರೋಫಿ ಮತ್ತು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ₹50 ಸಾವಿರ ನಗದು, ಜೊತೆಗೆ ಆಕರ್ಷಕ ಟ್ರೋಫಿ ಹಾಗೂ ಕುರಿಯನ್ನು ನೀಡಿ ಅಭಿನಂದಿಸಲಾಯಿತು. ರನ್ನರ್ ಅಪ್ ತಂಡಕ್ಕೆ ₹30 ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು.

ಬಹುಮಾನ ವಿತರಿಸಿದ ಕೊನಘಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ದೈಹಿಕ ಚಟುವಟಿಕೆಯ ಮುಂದುವರಿದ ಭಾಗವೇ ಕ್ರೀಡೆ. ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದರು. ಮುಖಂಡರಾದ ರಮೇಶ್, ಸೋಮಶೇಖರ್, ಪಾಪೇಗೌಡ, ಮಂಜುನಾಥ, ಪುನೀತ್ ಭಾಗವಹಿಸಿದ್ದರು.



ಕ್ರೀಡೆ | ಮಲ್ಲಿಮಾಕನಪುರದಲ್ಲಿ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಶಾಸಕ ಶರತ್ ಬಚ್ಚೇಗೌಡ ಪತ್ನಿ ಪ್ರತಿಭಾ ಹೇಳಿಕೆ

ಪ್ರತಿ ಗ್ರಾಪಂ ಮಟ್ಟದಲ್ಲಿ ಮಹಿಳಾ ಕ್ರೀಡಾಕೂಟ ಆಯೋಜನೆ

• **ಕನ್ನಡಪ್ರಭ ವಾರ್ತೆ** ಹೊಸಕೋಟೆ

ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಪುರುಷರು ನೀಡಬೇಕಿದೆ. ಅದರಂತೆ ತಾಲೂಕಿನಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಿಳಾ ಕ್ರೀಡಾಕೂಟ ಆಯೋಜಿಸಿ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಶಾಸಕ ಶರತ್ ಬಚ್ಚೇಗೌಡರ ಸಹಕಾರದಿಂದ ಮಾಡಲಾಗುವುದು ಎಂದು ಸಮಸ್ತ ಫೌಂಡೇಷನ್ ಸಂಚಾಲಕಿ, ಶಾಸಕ ಶರತ್ ಪತ್ನಿ ಪ್ರತಿಭಾ ಶರತ್ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಚೊಕ್ಕಹಳ್ಳಿ ಗ್ರಾಪಂ ವ್ಯಾಪ್ತಿಯ ಮಲ್ಲಿಮಾಕನಪುರದಲ್ಲಿ ಮಹಿಳಾ ಕ್ರೀಡಾಕೂಟ ಹಾಗೂ ಮಕ್ಕಳ ಆಟೋಟ ಪರಿಕರಗಳನ್ನು ಉದ್ಘಾಟಿಸಿ ಮಾತನಾಡಿದರು.


ಹೊಸಕೋಟೆ ತಾಲೂಕಿನ ಕಸಬಾ ಹೋಬಳಿಯ ಚೊಕ್ಕಹಳ್ಳಿ ಗ್ರಾಮ ಪಂಚಾಯತ್ ಮಲ್ಲಿಮಾಕನಪುರ ಗ್ರಾಮದಲ್ಲಿ ಮಕ್ಕಳ ಆಟೋಟ ಪರಿಕರಗಳನ್ನು ಪ್ರತಿಭಾ ಶರತ್ ಬಚ್ಚೇಗೌಡ ಉದ್ಘಾಟಿಸಿದರು.

ಶಾಸಕ ಶರತ್ ಬಚ್ಚೇಗೌಡರ ಸಹಕಾರ ಪಡೆದು ಪ್ರತಿ ಗ್ರಾಪಂ ಮಟ್ಟದಲ್ಲಿ ಕ್ರೀಡಾಕೂಟ ಆಯೋಜಿಸಿ ಅವರಿಗೆ ಬಹುಮಾನ ವಿತರಿಸಿ ಗ್ರಾಮೀಣ ಮಹಿಳೆಯರಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸುವ ಕೆಲಸ ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದರು.

ಗ್ರಾಪಂ ಮಾಜಿ ಸದಸ್ಯ ತಮ್ಮಯ್ಯಗೌಡ ಮಾತನಾಡಿ, ನಮ್ಮ ಗ್ರಾಮದ ಸರ್ಕಾರಿ ಶಾಲೆಯನ್ನು ಖಾಸಗಿ ಶಾಲೆಯಷ್ಟೆ ಗುಣಮಟ್ಟವಾಗಿ ನಿರ್ಮಾಣ ಮಾಡಿ ಅಗತ್ಯ ಕಲಿಕಾ ಪರಿಕರಗಳನ್ನು ಒದಗಿಸಲಾಗುತ್ತಿದೆ. ಶಾಸಕ ಶರತ್ ಬಚ್ಚೇಗೌಡರು ಸಹ ಅಗತ್ಯ ಅನುದಾನವನ್ನು ಒದಗಿಸಿದ ಪರಿಣಾಮವಾಗಿ ಅಭಿವೃದ್ಧಿಯಲ್ಲಿ ಗ್ರಾಮವನ್ನು ಮಾದರಿಯನ್ನಾಗಿ ಮಾಡಲಾಗಿದೆ ಎಂದರು.

ಪಿಡಿಒ ರವಿಚಂದ್ರ, ವಿಎ ಸುಬ್ರಮಣಿ, ಮುಖಂಡ ವಿಜಯ್ ಕುಮಾರ್, ಬಚ್ಚೇಗೌಡ, ಮಿಥುನ್, ಉದಯ್ ಕುಮಾರ್, ವರುಣ್, ಮುಖ್ಯ ಶಿಕ್ಷಕಿ ಹಂಸ, ಸಹ ಶಿಕ್ಷಕಿಯರಾದ ಗಾಯತ್ರಿ, ಅರುಣ, ವಾಣಿಶ್ರೀ ಇದ್ದರು.

ಶೀಘ್ರ ಒಣ ತ್ಯಾಜ್ಯ ನಿರ್ವಹಣೆ ಘಟಕ ಕಾರ್ಯಾರಂಭ

ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಚಿತ್ರಗಳ ಪ್ರದರ್ಶನ ಉದ್ಘಾಟಿಸಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ

• **ಕನ್ನಡಪ್ರಭ ವಾರ್ತೆ** ರಾಮನಗರ

ಹರೀಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲ್ ಗುಡ್ಡ ಸರ್ಕಾರಿ ಗೋಮಾಳದಲ್ಲಿ ಸ್ವಚ್ಛ ಭಾರತ್ ಅಭಿಯಾನ 2.0 ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ ನಗರಸಭೆಯ ಒಣ ತ್ಯಾಜ್ಯ ನಿರ್ವಹಣೆ (ಎಂಆರ್‌ಎಫ್) ಘಟಕ ಇನ್ನೆರಡು ತಿಂಗಳಲ್ಲಿ ಕಾರ್ಯಾರಂಭ ಮಾಡಲಿದ್ದು, ಆನಂತರ ಹಸಿ ಕಸ ಒಣ ಕಸವನ್ನು ಮನೆಯಲ್ಲಿಯೇ ವಿಂಗಡಿಸಿ ಕೊಡುವುದು ಕಡ್ಡಾಯವಾಗಲಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.

ನಗರಸಭೆಯ ಆವರಣದಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಹಾಗೂ ಹಸಿಕಸ ಒಣಕಸ ವಿಂಗಡನೆ ಮತ್ತು ನಗರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಚಿತ್ರಕಲೆಗಳ ಪ್ರದರ್ಶನ ಉದ್ಘಾಟಿಸಿ ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಒಣ ತ್ಯಾಜ್ಯ ನಿರ್ವಹಣೆ ಘಟಕ ಕಾರ್ಯಾರಂಭ ಮಾಡಿದ ಬಳಿಕ ನಗರಸಭೆಯ ವಾಹನಗಳಿಗೆ ಹಸಿ ಕಸ, ಒಣ ಕಸವನ್ನು ವಿಂಗಡಿಸಿ ಕೊಡುವುದು ಕಡ್ಡಾಯವಾಗಲಿದೆ. ಈ ವ್ಯವಸ್ಥೆ ಜಾರಿಗೆ ಬರುವುದರಿಂದ ನಗರಸಭೆಯ ಹೊಣೆಗಾರಿಕೆ ಮತ್ತಷ್ಟು ಹೆಚ್ಚಾಗಲಿದೆ. ಕಸ ವಿಲೇವಾರಿ, ಪ್ಲಾಸ್ಟಿಕ್ ಬಳಕೆ ನಿಷೇಧ, ನಗರ ಸ್ವಚ್ಛತೆ, ಪರಿಸರ ರಕ್ಷಣೆ ವಿಚಾರದಲ್ಲಿ ಸಂಘಟಿತ ಪ್ರಯತ್ನ ಬೇಕಾಗಿದೆ.



ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹೀಗಾಗಿ ನಾಗರಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದರು.

ಕಸ ವಿಲೇವಾರಿ, ನಗರ ಸ್ವಚ್ಛತೆ ವಿಚಾರದಲ್ಲಿ ಸ್ವಚ್ಛಭಾರತ್ ಮಿಷನ್ 2.0 ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮದೇ ಆಲೋಚನೆಗಳನ್ನು ಚಿತ್ರಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಸ್ವಚ್ಛತೆಯ ವಿಚಾರದಲ್ಲಿ ಚಿತ್ರಕಲಾ ಸ್ಪರ್ಧೆಯೂ ಒಂದು ಭಾಗವಾಗಿದ್ದು, ವಿದ್ಯಾರ್ಥಿ ಸಮುದಾಯದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದ ಮೇರೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಯುತ್ತಿದೆ. ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದು, ಹಸಿಕಸ, ಒಣಕಸ ಮನೆಯಲ್ಲೇ ವಿಂಗಡಿಸಿ ಕೊಡುವ ವಿಚಾರದಲ್ಲಿ ಸಾರ್ವಜನಿಕರಿಗೆ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ. ನಗರವನ್ನು ಸ್ವಚ್ಛವಾಗಿಡುವುದು ನಗರಸಭೆಯ ಆದ್ಯ ಕರ್ತವ್ಯವಾಗಿದ್ದು, ಇದಕ್ಕೆ ನಾಗರೀಕರು ಕೈಜೋಡಿಸಬೇಕು ಎಂದು ಶೇಷಾದ್ರಿ ಕರೆ ನೀಡಿದರು.

ಪ್ಲಾಸ್ಟಿಕ್‌ನಿಂದಾಗಿ ಪರಿಸರಕ್ಕೆ ಆಗುವ ಹಾನಿಯ ಬಗ್ಗೆ ಪದೇ ಪದೇ ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದರು.

ನಗರಸಭೆಯ ಉಪಾಧ್ಯಕ್ಷ ಗಿರಿಜಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಹಮ್ಮದ್ ಆರಿಫ್, ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳು ಹಾಜರಿದ್ದರು.

8ರಂದು ಬಸವ ಜಯಂತಿ ಆಚರಣೆ: ಕೆ.ಶೇಷಾದ್ರಿ

ರಾಮನಗರ: ಸಮ ಸಮಾಜದ ನಿರ್ಮಾಣ, ಪ್ರಜಾಪ್ರಭುತ್ವಕ್ಕೆ ನಾಂದಿ ಹಾಡಿದ ವಿಶ್ವಗುರು ಶ್ರೀ ಬಸವೇಶ್ವರರ ಪುತ್ಥಳಿಯನ್ನು ನಗರಸಭೆಯ ಆವರಣದಲ್ಲಿ ಸ್ಥಾಪಿಸಲಾಗುತ್ತಿದ್ದು, ಮೇ 8ರಂದು ಬಸವ ಜಯಂತಿ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಬಸವೇಶ್ವರರ ಪುತ್ಥಳಿ ಸ್ಥಾಪನೆ ರಾಜ್ಯದಲ್ಲಿ ಇದೇ ಮೊದಲು. 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ಮೇ 8ರ ಸಂಜೆ 4.30ಕ್ಕೆ ನಗರಸಭೆಯ ಮುಂಭಾಗ ಬಸವ ಜಯಂತಿ ಆಚರಿಸಲಾಗುವುದು ಎಂದರು.

ಮೈಸೂರು ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ತುಮಕೂರು ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ. ಹಸಕನಹಳ್ಳಿ ದೇಗುಲ ಮಠದಮುಮ್ಮಡಿನಿರ್ವಾಣಮಹಾಸ್ವಾಮಿಗಳ ಆಶೀರ್ವಚನ ಇರಲಿದೆ. ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದು, ನ್ಯಾಯಮೂರ್ತಿ ನಾಗಮೋಹನದಾಸ್ ರವರು ಬಸವೇಶ್ವರರ ಪುತ್ಥಳಿ ಅನಾವರಣಗೊಳಿಸವರು. ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಾ.ಸಿ.ಎನ್.ಮಂಜುನಾಥ್, ಎಚ್.ಎಂ.ರೇವಣ್ಣ ಪಾಲ್ಗೊಳ್ಳಲಿದ್ದಾರೆ ಎಂದರು.

ವಕೀಲರಿಗೆ ನಿಷ್ಠೆ, ಪ್ರಾಮಾಣಿಕತೆ ಮುಖ್ಯ

ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಜಿ. ಅರುಣ್ ಕುಮಾರ್ ಹೇಳಿಕೆ

• **ಕನ್ನಡಪ್ರಭ ವಾರ್ತೆ** ಹೊಸಕೋಟೆ

ವಕೀಲ ವೃತ್ತಿಗೆ ನ್ಯಾಯ, ನಿಷ್ಠೆ, ಪ್ರಾಮಾಣಿಕತೆ ಮುಖ್ಯ. ಯುವ ವಕೀಲರು ಸದಾ ಸತ್ಯ, ನಿಷ್ಠೆಯಿಂದ ನೈತಿಕ ಮೌಲ್ಯಗಳನ್ನು ಪಾಲಿಸಿಕೊಂಡು ಕೆಲಸ ಮಾಡಬೇಕು ಹಿರಿಯ ಸಿವಿಲ್ ನ್ಯಾಯಾಧೀಶ ಜಿ. ಅರುಣ್ ಕುಮಾರ್ ತಿಳಿಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.

ಹೊಸಕೋಟೆಯಲ್ಲಿ 4 ವರ್ಷ ಸಂಪೂರ್ಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ. ಕಿರಿಯ ವಕೀಲರು, ಹಿರಿಯ ವಕೀಲರ ಸಲಹೆಯಂತೆ ಮುಂದುವರೆದರೆ ಉತ್ತಮ. ಹೊಸಕೋಟೆಯಲ್ಲಿ ಕಳೆದ ದಿನಗಳು ನನ್ನ ಜೀವನದ ಅತ್ಯಂತ ಮೌಲ್ಯಯುತ ಅಧ್ಯಾಯವಾಗಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ಅರುಣ್ ಕುಮಾರ್‌ರವರು ಕಳೆದ 4 ವರ್ಷಗಳಿಂದ ನಿರಂತರವಾಗಿತಮ್ಮ ಸೇವಾವಧಿಯಲ್ಲಿ ನ್ಯಾಯ, ನಿಷ್ಠೆ, ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಮೆರೆದಿದ್ದಾರೆ ಎಂದರು.

ವಕೀಲರು ಮತ್ತು ವಕೀಲರ ಸಂಘದ ಪದಾಧಿಕಾರಿಗಳು ಅರುಣ್ ಕುಮಾರ್‌ರ ನೆನಪಿನ ಕಾಣಿಕೆ ಹಾಗೂ ಶಾಲು ಪೇಟ ತೊಡಿಸಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ. ಸತೀಶ್, ಅಪರ ಸಿವಿಲ್ ನ್ಯಾಯಾಧೀಶ ಎನ್. ಎಸ್. ಶಿಲ್ಪಶ್ರೀ, ಉಪಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಜಂಟಿ ಕಾರ್ಯದರ್ಶಿ ಆನಂದ್, ಖಜಾಂಚಿ ರುಕ್ಮಿಣಿ ಜೈರಾಮ್, ಮಾಜಿ ಅಧ್ಯಕ್ಷ ವೆಂಕಟಸ್ವಾಮಿ, ಇಂದ್ರಾಣಿ, ಮತ್ತಿತರು ಮನೋಹರ್, ಹಾಜರಿದ್ದರು.



ಹೊಸಕೋಟೆಯಿಂದ ವರ್ಗಾವಣೆಯಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಜಿ. ಅರುಣ್ ನೀಡಿದರು. ಕುಮಾರ್‌ಅವರಿಗೆ ವಕೀಲರು ಗೌರವಿಸಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ಪ್ರತಿಭೆ ಹೊರತೆಗೆಯಲು ಬೇಸಿಗೆ ಶಿಬಿರ ಸಹಕಾರಿ

ಚನ್ನಪಟ್ಟಣ: ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯಲು ಬೇಸಿಗೆ ಶಿಬಿರಗಳು ಅತ್ಯಗತ್ಯ ಎಂದು ಪ್ರಾಂಶುಪಾಲರಾದ ನಿರ್ಮಲಾ ಕ್ರೂಜ್ ಅಭಿಪ್ರಾಯಪಟ್ಟರು.

ತಾಲೂಕಿನ ತಟ್ಟೆಕೆರೆ ಗ್ರಾಮದ ಬಳಿಯ ದಿ ಆಪಲ್ ಸ್ಕೂಲ್ ಆವರಣದಲ್ಲಿ ಏರ್ಪಡಿಸಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಓದಿನಷ್ಟೇ ಪ್ರಾಮುಖ್ಯತೆಯನ್ನು ಮಕ್ಕಳ ಆಟ ಮತ್ತು ಮನರಂಜನೆಗೂ ನೀಡಬೇಕು ಎಂದರು.

ಮಕ್ಕಳು ಪರಸ್ಪರ ಕಲೆತು ಹರ್ಷಚಿತ್ತದಿಂದ ಕಲಿಯುವ ಅವಕಾಶವನ್ನು ಈ ಶಿಬಿರಗಳು ಕಲ್ಪಿಸುತ್ತವೆ. ಕಡಿಮೆ ಅವಧಿಯಲ್ಲಿ ವೈವಿಧ್ಯಮಯ ಕಲಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದೆ ಎಂದರು.

ಸಂಸ್ಥೆಯ ಪಿಆರ್‌ಒ ಡಾ. ವಿಜಯ್ ರಾಂಪುರ ಮಾತನಾಡಿ, ಇಲ್ಲಿ ಕಲಿತ ಶಿಸ್ತು, ಕರಕುಶಲತೆ, ಈಜು, ಸಮಯ ಪಾಲನೆ, ಪರಿಸರದೊಂದಿಗೆ ಸಾಮರಸ್ಯ, ಜಾನಪದ, ಹಾಡುಗಾರಿಕೆ, ನೃತ್ಯ, ನಾಟಕ ಇತ್ಯಾದಿ ತರಬೇತಿಗಳು ಮಕ್ಕಳ ಮನದಲ್ಲಿ ಬಹುಕಾಲ ಉಳಿಯುತ್ತವೆ. ಮಕ್ಕಳ ಭವಿಷ್ಯದ ಜೀವನದ ಮೇಲೆ ಉತ್ತಮ ಪರಿಣಾಮ ಬೀರುತ್ತವೆ ಎಂದರು.

ಅಕಾಡೆಮಿಕ್ ಅಡ್ವೈಸರ್ ಸೈಯದ್ ಜಫ್ರುಲ್ಲಾ, ದೈಹಿಕ ಶಿಕ್ಷಣ ಶಿಕ್ಷಕ ಈಶ್ವರಪ್ಪ, ಸಂಧ್ಯಾ, ತರಬೇತುದಾರರಾದ ಸಹನ, ನುಜ್ಜತ್, ಶೋಭಿತಾ ಮುಂತಾದವರು ಹಾಜರಿದ್ದರು. ಶಿಬಿರಾರ್ಥಿಗಳು ಶಿಬಿರದ ಕುರಿತು ಅಭಿಪ್ರಾಯ ಹಂಚಿಕೊಂಡರು.



ತಾಲೂಕಿನ ತಟ್ಟೆಕೆರೆ ಗ್ರಾಮದ ಬಳಿಯ ದಿ ಆಪಲ್ ಸ್ಕೂಲ್ ಆವರಣದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ವಿದ್ಯಾರ್ಥಿಗಳಿಗೆ ಶಿಸ್ತಿನ ಜೀವನ ಅಗತ್ಯ: ಸ್ವಾಮೀಜಿ



ದೊಡ್ಡಬಳ್ಳಾಪುರ: ತಾಲೂಕಿನ ತಪಸೀಹಳ್ಳಿ ಪುಷ್ಪಾಂಡಜಮುನಿ ಆಶ್ರಮ ಆವರಣದಲ್ಲಿಟೊಬ್ಯಾಕೋಫೌಂಡೇಶನ್ ಇಂಡಿಯಾ ನೇತೃತ್ವದಲ್ಲಿ 2 ವಾರಗಳ ಪರಿವರ್ತನಾಶೀಲ ಬೇಸಿಗೆ ನಾಯಕತ್ವ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ, ಮಕ್ಕಳಲ್ಲಿ ಇಂದು ಜೀವನ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಶಿಸ್ತು ಮತ್ತು ಸಂಯಮ, ವೈಯಕ್ತಿಕ ಸ್ವಚ್ಛತೆ, ಆಧ್ಯಾತ್ಮಿಕ ಅರಿವು, ಪಠ್ಯೇತರ ಅಂತರವನ್ನು ನಿವಾರಿಸುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ವ್ಯವಸ್ಥಾಪಕ ಟ್ರಸ್ಟಿ ಥಾಮಸ್ ರಾಜ್‌ಕುಮಾರ್ ಮಾತನಾಡಿ, ಶಿಬಿರದಲ್ಲಿ ಜೀವನ ಕೌಶಲ್ಯಗಳು, ನಾಯಕತ್ವದ ಗುಣ, ಆರೋಗ್ಯ ಮತ್ತು ನೈರ್ಮಲ್ಯ, ಪರಿಸರ ಉಸ್ತುವಾರಿ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಸೇರಿದಂತೆ ಐದು ಪ್ರಮುಖ ಅಂಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ತರಬೇತುಗೊಳಿಸಲಾಗುತ್ತಿದೆ ಎಂದರು.

220 ಗ್ರಾಮೀಣ ವಿದ್ಯಾರ್ಥಿಗಳು ಭಾಗವಹಿಸಿ ಮಾರ್ಗದರ್ಶನ ಪಡೆದರು. ವಿದ್ಯಾರ್ಥಿಗಳಿಗೆ ವೈಯಕ್ತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಶಿಬಿರ ಉತ್ತಮ ಅವಕಾಶ ಒದಗಿಸಿತ್ತು.

ಶಿಕ್ಷಕರ ಸಂಘದ ಚುನಾವಣೆ: ಪುಟ್ಟಗಿರಿವಾಸು ತಂಡ ಮೇಲುಗೈ

ದಾಬಸ್‌ಪೇಟೆ: ನೆಲಮಂಗಲ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಪುಟ್ಟಗಿರಿವಾಸು ತಂಡಕ್ಕೆ ಬಹುಮತ ಪಡೆದಿದ್ದು, ಗೆಲುವು ಸಾಧಿಸದ ಅಭ್ಯರ್ಥಿಗಳು ಸಂಭ್ರಮಿಸಿದರು.

ವಿಜೇತ ಅಭ್ಯರ್ಥಿಗಳು: ಪುಟ್ಟಗಿರಿವಾಸು ತಂಡದ ವಾಸುದೇವಮೂರ್ತಿ 330, ಎನ್.ಗಿರೀಶ್ 320, ಜಿ.ಪಿ. ರುದ್ರಾರಾಧ್ಯ 319, ವರಲಾಪ 295, ಎಸ್.ಎನ್.ಕೃಷ್ಣಮೂರ್ತಿ 287, ಗೋಪಾಲ್ ಗೌಡ.ಎಸ್.ಜಿ 241, ಸಿ. ಎನ್.ಶೋಭ 341, ಆರ್.ವಿಜಯಕುಮಾರಿ 299, ನಂಜಮ್ಮ 292ಮತ ಪಡೆದರು. ಈ ತಂಡ 9 ಅಭ್ಯರ್ಥಿಗಳು ಜಯಗಳಿಸಿದರು.

ಕೆ.ಎನ್ ನಾಗೇಶ್ ತಂಡದ ರೇಣುಕಾಸ್ವಾಮಿ.ಎಸ್.ಎಂ 335, ಉಮೇಶ್.ಎನ್ 250, ಪ್ರಮೀಳ ಕೆ.ಎಚ್ 436, ಶೈಲಜಾ.ಬಿ 340 ಮತ ಪಡೆದರು. ಈ ತಂಡದ 4 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಮೂರ್ತಿ 260 ಮತಗಳನ್ನು ಪಡೆದು ಜಯಗಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.